



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

| | | |
|---------------------|---|--------------------|
| ಭಾಗ - ೧ Part - I | ಬೆಂಗಳೂರು, ಮಂಗಳವಾರ ,೨೩, ಜೂನ್, ೨೦೨೦(ಆಷಾಢ ,೨, ಶಕವರ್ಷ, ೧೯೪೨) Bengaluru, TUESDAY, 23, JUNE, 2020(Ashadha ,2, ShakaVarsha, 1942) | ನಂ. ೨೧೬ No. 216 |
|---------------------|---|--------------------|

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ:- 2020-21ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಗಳು
- ಮುಂದುವರೆದ ಸೂಚನೆಗಳು.

ಓದಲಾಗಿದೆ:-

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013, ಬೆಂಗಳೂರು, ದಿನಾಂಕ: 07.06.2013.

ಪ್ರಸ್ತಾವನೆ:-

ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

ಪ್ರಸ್ತುತ, ಕೋವಿಡ್-19 ಹಿನ್ನೆಲೆಯಲ್ಲಿ, 2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ ಮಾಡುವ ಬಗ್ಗೆ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 5 ಸೇನೌವ 2020, ಬೆಂಗಳೂರು, ದಿನಾಂಕ: 18.06.2020

ಕೋವಿಡ್-19 ಹಿನ್ನೆಲೆಯಲ್ಲಿ, ಮಿತವ್ಯಯ ಕ್ರಮವಾಗಿ ಹಾಗೂ ಕೋವಿಡ್ ಕೆಲಸಗಳಿಗೆ ಧಕ್ಕೆಯಾಗಬಾರದೆಂಬ ಉದ್ದೇಶದಿಂದ, 2020-21ನೇ ಸಾಲಿನ ಸಾಮಾನ್ಯ ವರ್ಗಾವಣೆ ಮಾಡುವುದನ್ನು ಕೈಬಿಟ್ಟು, ವಿರಳ ಪ್ರಕರಣಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅನುಮೋದನೆ ಪಡೆದು ವರ್ಗಾವಣೆ ಮಾಡಬಹುದೆಂದು ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ಎಂ.ಎನ್.ಬಾನೋಳ್ಳಿ)

ಸರ್ಕಾರದ ಅಧೀನ ಕಾರ್ಯದರ್ಶಿ-3,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-ವಿಶೇಷ ಕೋಶ)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು